



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಸೋಮವಾರ, ೧೯ ಅಕ್ಟೋಬರ್, ೨೦೨೦ ( ಅಶ್ವಯುಜ, ೨೭, ಶಕವರ್ಷ ೧೯೪೨) Bengaluru, MONDAY, 19, OCTOBER, 2020 ( Aashwayuja, 27, ShakaVarsha 1942)	ನಂ. ೪೬೩ No. 463
------------------------	---	--------------------

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ  
ಅಧಿಸೂಚನೆ  
ಸಂಖ್ಯೆ: ಸಂವ್ಯಶಾಇ 29 ಶಾಸನ 2020, ಬೆಂಗಳೂರು, ದಿನಾಂಕ:19.10.2020

The Karnataka Legislature Salaries, Pensions and Allowance and Certain other Law (Amendment) Bill, 2020 - ಇದಕ್ಕೆ 2020 ರ ಅಕ್ಟೋಬರ್ ತಿಂಗಳ 16ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2020 ರ ಕರ್ನಾಟಕ ಅಧಿನಿಯಮ ಸಂಖ್ಯೆ :24 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

## KARNATAKA ACT NO.24 OF 2020

(First published in the Karnataka Gazette Extra-ordinary on the 19<sup>th</sup> Day of October 2020)

### THE KARNATAKA LEGISLATURE SALARIES, PENSIONS AND ALLOWANCES AND CERTAIN OTHER LAW (AMENDMENT) Act, 2020

(Received the assent of the Governor on the 16<sup>th</sup> day of October 2020)

An Act further to amend the Karnataka Legislature Salaries, Pensions and Allowances Act, 1956 (Karnataka Act 2 of 1957) and the Karnataka Ministers Salaries and Allowances Act, 1956 (Karnataka Act 5 of 1957).

WHEREAS Karnataka, as the rest of the India, is grappling with Corona Virus (COVID-19) pandemic which has severe health and economic ramifications for the people of the State;

AND WHEREAS the Corona Virus (COVID-19) pandemic has shown the Importance of expeditions relief and assistance and therefore, it is necessary to take certain emergency measures to prevent and contain the spread of said pandemic;

AND WHEREAS in order to manage and control such situation, it has become necessary to raise resources by reduction of salaries and allowances of Chief Minister, Minister, Minister of State and Deputy Minister, Chairman, Deputy Chairman, Speaker, Deputy Speaker, Leader of Opposition Government Chief Whip, Opposition Chief Whip, Members of the Legislative Assembly and the Legislative Council;

Whereas it is expedient further to amend the Karnataka Legislative Salaries, Pensions and Allowances Act, 1956 (Karnataka Act 2 of 1957) and the Karnataka Ministers Salaries and Allowances Act, 1956 (Karnataka Act 5 of 1957) for the purposes herein after appearing ;

Be it enacted by the Karnataka State Legislature in the Seventy first year of the Republic of India as follows, namely:-

**1. Short title and commencement.**- (1) This Act may be called the Karnataka Legislature Salaries, Pensions and Allowances and certain other Law (Amendment) Act, 2020.

(2) It shall come into force with effect from 1<sup>st</sup> day of April 2020.

**2. Amendment of Karnataka Act 2 of 1957.**- In the Karnataka Legislature Salaries, Pensions and Allowances Act, 1956 (Karnataka Act 2 of 1957), after section 3, following new section shall be inserted, namely:-

**“3A. Reduction in salary and allowances.**- Notwithstanding anything contained in the Karnataka Legislature Salaries, Pensions and Allowances Act 1956 ( Karnataka Act 2 of 1957), Salary and Allowances payable to Chairman, Deputy Chairman, Speaker, Deputy Speaker, Leader of Opposition, Government Chief Whip, Opposition Chief Whip, Members of the Legislative Assembly and the Legislative Council shall be reduced by thirty per cent, for a period of one year commencing from the 1<sup>st</sup> April, 2020 , to meet the exigencies arising out of Corona Virus (COVID-19) pandemic.”

**3. Amendment of Karnataka Act 5 of 1957.**- In the Karnataka Ministers Salaries and Allowances Act, 1956 ( Karnataka Act 5 of 1957), after section 3, the following new section shall be inserted, namely:-

**“3A. Reduction in Salary and allowances .**- Notwithstanding anything contained in the Karnataka Ministers Salaries and Allowances Act, 1956 (Karnataka Act 5 of 1957), Salary and Allowances payable to Chief Minister, Minister, Minister of State and Deputy Minister shall be reduced by thirty per cent, for a period of one year commencing from the 1<sup>st</sup> April, 2020, to meet the exigencies arising out of Corona Virus (COVID-19) pandemic.”

**4. Power to remove difficulties .**-If any difficulty arises in giving effect to the provisions of this Act, the Government may, by a notification or by order published in the Official Gazette, make such provisions which are not inconsistent with the provisions of this Act, as appear it to be necessary or expedient, for removing the difficulty:

Provided that, no notification or order under this section shall be made after the expiry of a period of two years from the date of commencement of this Act:

Provided further that, any clarification or Government proceedings issued, if any, by the Government in this behalf before the publication of this Act shall be deemed to have been issued under the provisions of this Act,

**5. Repeal and Savings.-** (1) the Karnataka Legislature Salaries, pensions and Allowances and certain other Law (Amendment) Ordinance, 2020 ( Karnataka Ordinance No.4 of 2020) is hereby repealed.

(2) Notwithstanding such repeal anything done or any action taken under the principal Act, as amended by the said Ordinance, shall be deemed to have been done or taken under the principal Act, as amended by this Act.

By Order and in the name of  
the Governor of Karnataka,

**(K. DWARAKANATA BABU)**  
Secretary to Government  
Department of Parliamentary Affairs  
And Legislation

**PARLIAMENTARY AFFAIRS AND LEGISLATION SECRETARIAT**

**NOTIFICATION**

**NO.DPAL 29 SHASHANA 2020, BENGALURU, DATED: 19.10.2020**

Ordered that the translation of the Karnataka Legislature Salaries, Pensions and Allowances and certain other Law (Amendment) Act, 2020 (Karnataka Act 24 of 2020) in Kannada language, be published as authorised by the Governor of the Karnataka under section 5-A of the Karnataka official language Act, 1963 in the Karnataka Gazette Extra-ordinary for general Information.

The following translation of the Karnataka Legislature Salaries, Pensions and Allowances and certain other Law (Amendment) Act, 2020 (Karnataka Act 24 of 2020) in Kannada language, is published in the Official Gazette under the authority of the Governor of Karnataka under section 5-A of the Karnataka official language Act 1963.

## 2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 24

(2020 ರ ಅಕ್ಟೋಬರ್ ತಿಂಗಳ 19 ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

### ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರ ಕಾನೂನು (ತಿದ್ದುಪಡಿ) ಅಧಿನಿಯಮ, 2020

(2020 ರ ಅಕ್ಟೋಬರ್ ತಿಂಗಳ 16ನೇ ದಿನಾಂಕದಂದು ರಾಜ್ಯಪಾಲರಿಂದ ಅನುಮತಿಯನ್ನು ಪಡೆಯಲಾಗಿದೆ)

ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿವೇತನಗಳು ಮತ್ತು ಭತ್ಯೆಗಳ ಅಧಿನಿಯಮ, 1956 (1957ರ ಕರ್ನಾಟಕ ಅಧಿನಿಯಮ 2) ಮತ್ತು ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ ಅಧಿನಿಯಮ, 1956ನ್ನು (1957ರ ಕರ್ನಾಟಕ ಅಧಿನಿಯಮ 5) ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಭಾರತದ ಉಳಿದ ಕಡೆಗಳಂತೆ ಕರ್ನಾಟಕವು, ರಾಜ್ಯದ ಜನತೆಯ ಆರೋಗ್ಯ ಮತ್ತು ಹಣಕಾಸಿನ ಮೇಲೆ ತೀವ್ರವಾದ ಸಂಕೀರ್ಣ ಪರಿಣಾಮವುಂಟುಮಾಡಿರುವ ಕೊರೊನಾ ರೋಗಾಣು (ಕೋವಿಡ್-19) ಸಾಂಕ್ರಾಮಿಕ ರೋಗದೊಂದಿಗೆ ಹೋರಾಡುತ್ತಿರುವುದರಿಂದ;

ಮತ್ತು ಕೊರೊನಾ ರೋಗಾಣು (ಕೋವಿಡ್-19) ಸಾಂಕ್ರಾಮಿಕ ರೋಗವು ಶೀಘ್ರ ಪರಿಹಾರ ಮತ್ತು ನೆರವಿನ ಮಹತ್ವವನ್ನು ತೋರಿಸುತ್ತಿರುವುದರಿಂದ ಸದರಿ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮತ್ತು ನಿಯಂತ್ರಿಸಲು ಕೆಲವು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವುದು ಅವಶ್ಯವಾಗಿರುವುದರಿಂದ;

ಮತ್ತು ಅಂಥ ಸನ್ನಿವೇಶವನ್ನು ನಿಭಾಯಿಸಲು ಮತ್ತು ನಿಯಂತ್ರಿಸಲು ಮುಖ್ಯಮಂತ್ರಿ, ಮಂತ್ರಿ, ರಾಜ್ಯ ಮಂತ್ರಿ ಮತ್ತು ಉಪಮಂತ್ರಿ, ಸಭಾಪತಿ, ಉಪಸಭಾಪತಿ, ಸಭಾಧ್ಯಕ್ಷ, ಉಪಸಭಾಧ್ಯಕ್ಷ, ವಿರೋಧಪಕ್ಷದ ನಾಯಕ ಸರ್ಕಾರದ ಮುಖ್ಯ ಸಚೇತಕ, ವಿರೋಧಪಕ್ಷದ ಮುಖ್ಯ ಸಚೇತಕ, ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರ ಸಂಬಳಗಳು ಮತ್ತು ಭತ್ಯೆಗಳನ್ನು ಕಡಿಮೆಗೊಳಿಸುವ ಮೂಲಕ ಸಂಪನ್ಮೂಲಗಳನ್ನು ಹೆಚ್ಚಿಸುವುದು ಅವಶ್ಯಕವಾಗಿರುವುದರಿಂದ;

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿವೇತನಗಳು ಮತ್ತು ಭತ್ಯೆಗಳ ಅಧಿನಿಯಮ, 1956 (1957ರ ಕರ್ನಾಟಕ ಅಧಿನಿಯಮ 2) ಮತ್ತು ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ ಅಧಿನಿಯಮ, 1956 (1957ರ ಕರ್ನಾಟಕ ಅಧಿನಿಯಮ 5) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಷ್ಟೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗತಕ್ಕದ್ದು, ಎಂದರೆ :-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರ ಕಾನೂನು (ತಿದ್ದುಪಡಿ) ಅಧಿನಿಯಮ, 2020 ಎಂದು ಕರೆಯತಕ್ಕದ್ದು.

(2) ಇದು 2020ರ ಏಪ್ರಿಲ್ 1ನೇ ದಿನದಿಂದ ಜಾರಿಗೆ ಬರತಕ್ಕದ್ದು.

**2. 1957ರ ಕರ್ನಾಟಕ ಅಧಿನಿಯಮ 2ರ ತಿದ್ದುಪಡಿ.-** ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿವೇತನಗಳು ಮತ್ತು ಭತ್ಯೆಗಳ ಅಧಿನಿಯಮ, 1956ರ (1957ರ ಕರ್ನಾಟಕ ಅಧಿನಿಯಮ 2) 3ನೇ ಪ್ರಕರಣದ ತರುವಾಯ ಈ ಮುಂದಿನ ಹೊಸ ಪ್ರಕರಣವನ್ನು ಸೇರಿಸತಕ್ಕದ್ದು, ಎಂದರೆ:-

**“3ಎ. ಸಂಬಳ ಮತ್ತು ಭತ್ಯೆಗಳನ್ನು ಕಡಿಮೆಗೊಳಿಸುವುದು.-** ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿವೇತನಗಳು ಮತ್ತು ಭತ್ಯೆಗಳ ಅಧಿನಿಯಮ, 1956ರಲ್ಲಿ(1957ರ ಕರ್ನಾಟಕ ಅಧಿನಿಯಮ 2) ಏನೇ ಒಳಗೊಂಡಿದ್ದರೂ, ಸಭಾಪತಿ, ಉಪಸಭಾಪತಿ, ಸಭಾಧ್ಯಕ್ಷ, ಉಪಸಭಾಧ್ಯಕ್ಷ, ವಿರೋಧಪಕ್ಷದ ನಾಯಕ, ಸರ್ಕಾರದ ಮುಖ್ಯ ಸಚೇತಕ, ವಿರೋಧಪಕ್ಷದ ಮುಖ್ಯ ಸಚೇತಕ, ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರಿಗೆ ಪಾವತಿಸಬೇಕಾದ ಸಂಬಳಗಳು ಮತ್ತು ಭತ್ಯೆಗಳನ್ನು, ಕೊರೊನಾ ರೋಗಾಣು (ಕೋವಿಡ್-19) ಸಾಂಕ್ರಾಮಿಕ ರೋಗದಿಂದ ಉಂಟಾಗುವ ಅಗತ್ಯಗಳನ್ನು ಪೂರೈಸುವ ಸಲುವಾಗಿ 2020ರ ಏಪ್ರಿಲ್ 1ನೇ ದಿನದಿಂದ ಪ್ರಾರಂಭವಾಗಿ ಒಂದು ವರ್ಷದ ಅವಧಿಗಾಗಿ ಶೇಕಡಾ ಮೂವತ್ತರಷ್ಟನ್ನು ಕಡಿಮೆಗೊಳಿಸತಕ್ಕದ್ದು.”

**3. 1957ರ ಕರ್ನಾಟಕ ಅಧಿನಿಯಮ 5ರ ತಿದ್ದುಪಡಿ.-** ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ ಅಧಿನಿಯಮ, 1956ರ (1957ರ ಕರ್ನಾಟಕ ಅಧಿನಿಯಮ 5) 3ನೇ ಪ್ರಕರಣದ ತರುವಾಯ ಈ ಮುಂದಿನ ಹೊಸ ಪ್ರಕರಣವನ್ನು ಸೇರಿಸತಕ್ಕದ್ದು, ಎಂದರೆ:-

**“3ಎ. ಸಂಬಳ ಮತ್ತು ಭತ್ಯೆಗಳನ್ನು ಕಡಿಮೆಗೊಳಿಸುವುದು.-** ಕರ್ನಾಟಕ ಮಂತ್ರಿಗಳ ಸಂಬಳಗಳು ಮತ್ತು ಭತ್ಯೆಗಳ ಅಧಿನಿಯಮ, 1956ರಲ್ಲಿ (1957ರ ಕರ್ನಾಟಕ ಅಧಿನಿಯಮ 5) ಏನೇ ಒಳಗೊಂಡಿದ್ದರೂ, ಮುಖ್ಯಮಂತ್ರಿ, ಮಂತ್ರಿ, ರಾಜ್ಯ ಮಂತ್ರಿ ಮತ್ತು ಉಪಮಂತ್ರಿಗೆ ಪಾವತಿಸಬೇಕಾದ ಸಂಬಳಗಳು ಮತ್ತು ಭತ್ಯೆಗಳನ್ನು, ಕೊರೊನಾ ರೋಗಾಣು (ಕೋವಿಡ್-19) ಸಾಂಕ್ರಾಮಿಕ ರೋಗದಿಂದ ಉಂಟಾಗುವ ಅಗತ್ಯಗಳನ್ನು ಪೂರೈಸುವ ಸಲುವಾಗಿ 2020ರ ಏಪ್ರಿಲ್ 1ನೇ ದಿನದಿಂದ ಪ್ರಾರಂಭವಾಗಿ ಒಂದು ವರ್ಷದ ಅವಧಿಗಾಗಿ ಶೇಕಡಾ ಮೂವತ್ತನ್ನು ಕಡಿಮೆಗೊಳಿಸತಕ್ಕದ್ದು.”

**4. ತೊಂದರೆಗಳ ನಿವಾರಣೆಗೆ ಅಧಿಕಾರ.-** ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೊಳಿಸುವ ಸಂಬಂಧದಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ, ಸರ್ಕಾರವು, ರಾಜ್ಯಪತ್ರದಲ್ಲಿ ಪ್ರಕಟಿಸಿದ ಅಧಿಸೂಚನೆಯ ಅಥವಾ ಆದೇಶದ ಮೂಲಕ ತೊಂದರೆಯ ನಿವಾರಣೆಗಾಗಿ ಅವಶ್ಯಕ ಹಾಗೂ ಸಮಂಜಸವೆಂದು ತನಗೆ ಕಂಡುಬರುವಂಥ ಮತ್ತು ಈ ಅಧಿನಿಯಮದ ಉಪಬಂಧಗಳಿಗೆ ಅಸಂಗತವಲ್ಲದ ಉಪಬಂಧಗಳನ್ನು ರಚಿಸಬಹುದು:

ಪರಂತು, ಈ ಅಧಿನಿಯಮವು ಪ್ರಾರಂಭವಾದ ದಿನಾಂಕದಿಂದ ಎರಡು ವರ್ಷಗಳು ಮುಕ್ತಾಯವಾದ ತರುವಾಯ ಈ ಪ್ರಕರಣದ ಅಡಿಯಲ್ಲಿ ಅಂಥ ಯಾವುದೇ ಅಧಿಸೂಚನೆ ಅಥವಾ ಆದೇಶವನ್ನು ಹೊರಡಿಸತಕ್ಕದ್ದಲ್ಲ.

ಮತ್ತು ಪರಂತು, ಈ ಅಧಿನಿಯಮವನ್ನು ಪ್ರಕಟಿಸುವುದಕ್ಕೆ ಮೊದಲು ಸರ್ಕಾರದ ಮೂಲಕ ಹೊರಡಿಸಿದ ಯಾವುದೇ ಸ್ಪಷ್ಟೀಕರಣ ಅಥವಾ ಸರ್ಕಾರದ ವ್ಯವಹರಣೆಗಳು ಯಾವುದಾದರೂ ಇದ್ದಲ್ಲಿ, ಅವುಗಳನ್ನು ಈ ಅಧಿನಿಯಮದ ಉಪಬಂಧಗಳ ಅಡಿಯಲ್ಲಿ ಹೊರಡಿಸಲಾಗಿದೆ ಎಂದು ಭಾವಿಸತಕ್ಕದ್ದು.

**5. ನಿರಸನ ಮತ್ತು ಉಳಿಸುವಿಕೆಗಳು.-** (1) ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರ ಕಾನೂನು (ತಿದ್ದುಪಡಿ) ಅಧ್ಯಾದೇಶ, 2020ನ್ನು(2020ರ ಕರ್ನಾಟಕ ಅಧ್ಯಾದೇಶ 4) ಈ ಮೂಲಕ ನಿರಸನಗೊಳಿಸಲಾಗಿದೆ.

(2) ಅಂಥ ನಿರಸನವು ಏನೇ ಒಳಗೊಂಡಿದ್ದರೂ ಸದರಿ ಅಧ್ಯಾದೇಶದ ಮೂಲಕ ತಿದ್ದುಪಡಿಯಾದಂತೆ ಮೂಲ ಅಧಿನಿಯಮದ ಅಡಿಯಲ್ಲಿ ಏನೇ ಮಾಡಿದ್ದರೂ ಅಥವಾ ಯಾವುದೇ ಕ್ರಮವನ್ನು ಕೈಗೊಂಡಿದ್ದರೂ ಈ ಅಧಿನಿಯಮದ ಅಡಿಯಲ್ಲಿ ತಿದ್ದುಪಡಿಯಾದಂತೆ ಅದನ್ನು ಮೂಲ ಅಧಿನಿಯಮದ ಅಡಿಯಲ್ಲಿ ಮಾಡಲಾಗಿದೆ ಅಥವಾ ಕೈಗೊಳ್ಳಲಾಗಿದೆ ಎಂದು ಭಾವಿಸತಕ್ಕದ್ದು.

The above translation of the Karnataka Legislature Salaries, Pensions and Allowances and certain other Law (Amendment) Act, 2020 (Karnataka Act 24 of 2020) shall be authoritative text in the Kannada language under section 5-A of the Karnataka Official Language Act, 1963 (Karnataka Act 26 of 1963).

**ವಜುಭಾಯಿ ವಾಲ**  
ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಸಾನುಸಾರ  
ಮತ್ತು ಅವರ ಹೆಸರಿನಲ್ಲಿ,

**(ಕೆ.ದ್ವಾರಕನಾಥ್ ಬಾಬು)**  
ಸರ್ಕಾರದ ಕಾರ್ಯದರ್ಶಿ  
ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಇಲಾಖೆ